

OFFICIAL MEMORANDUM.

Sub:-Sanction of conversion of 2A17 guntas of land out of S.No.17/1A and 17/2 of Dasarahalli village, Yeswanthapura Hobli, Bangalore north taluk for industrial purposes in favour of Shri M.Basavarajappa for locating a Metal Pressing Factory.

Ref:-Correspondence ending with report No.AIN.SR.2418 dated 17.11.66 of the Asst. Commissioner, Bangalore sub division submitting the file of records recommending for sanction of conversion of the land. (2) This office order No.E.Dis. AIN.SR.2418 dated 31.10.66 rejecting the application. 3. Judgment of the Mysore Revenue Appellate Tribunal in No.Appl.399/66-67 dated 25.3.67 allowing the appeal.




IN view of the directions contained in judgment No.Appl.399/66-67 IR dated 25.3.67 of the Mysore Revenue Appellate Tribunal sanction is accorded to the alienation of 2 acres 17 guntas (two acres and seventeen guntas of land out of S.Nos.17/1A (0-10 guntas) 17/2 (2A 7 guntas) of Dasarahalli village, Yeswanthapura Hobli, Bangalore north taluk for industrial purposes in favour of M.Basavarajappa subject to the following conditions in addition to usual conditions of conversion under 95(2), 95(4) 95(5), and 95(7) of the Mysore Land Revenue Act 1964;.

1. Conversion fine is levied at Rs.2000/- (two thousand rupees) per acre under rule 107(1) of the Mysore L.R. Rules 1966, (2) the land should be utilised for industrial purposes only for locating Metal pressing factory, (3) the phut kharab should be reserved to Government, (4) a road margin of 220 (two hundred and twenty) feet from the centre of the Bangalore - Tumkur National Highway road to the extreme edge of the proposed structures should be reserved vacant and no constructions should be put up within this road margin as per G.O.No.FWD.7556.665.R. and B.8.54.5 dated 12.2.1955(item 1 (3) read with Note 3) (5) other required road margins and open spaces etc., should also be reserved in the area as per rules and the specifications of the CITB and the Corporation of Bangalore, (6) the required layout and other charges should be paid in full to the CITB Bangalore as fixed by them, (7) smoke or any other effluent that may emanate out of the industry should be effectively treated within the premises of industry so as to render harmless to the health of the general public, (8) the layout and building plans etc., should be duly got approved by the CITB Bangalore and the constructions etc., should be put up in strict conformity with the plans approved by the trust board, (9) all road portions approaches civic amenity areas should be handed over to the CITB Bangalore free of cost, (10) the layout, buildings and plans should be duly modified suitably to adjust with the layout schemes that may be taken up in the area in future, (11) the applicant should enter into an agreement with the CITB Bangalore agreeing to abide by their conditions, (12) necessary conversion certificate etc., should be obtained from the Tahasildar, Bangalore north taluk on payment of the required conversion fine within one month from the date of this order and the formalities of the CITB also completed before appropriating the land into non-agricultural purposes, (13) necessary licenses etc., should be obtained from the competent authority before the commencement of the work of construction on the land, (14) non-compliance with any of the condition specified above will result in cancellation of this order of sanction and constructions if any put up in such a case are liable to be demolished without any compensation and the cost is involved to Government will be recovered from the khatedar as arrears of land revenue. The proportionate assessment on the land being

written off the accounts.

Sd. P. Ramappa.
for Deputy Commissioner,
Bangalore Dist.



Copy is forwarded to the following for information and further necessary action.

1. the Asst. Commissioner, Bangalore sub division, Bangalore along with the connected file of records;
2. the Spl. Asst. Commissioner PUC Bangalore,
3. the Tahasildar, Bangalore north taluk with reference to his No. A.D.N. SR. 1489/66-67 to intimate the applicant amount payable,
4. the Chairman, CITB Bangalore,
5. the Engineer Officer, CITB Bangalore,
6. the Asst. Superintendent of Land Records, Bangalore District,
7. the Executive Engineer, Bangalore division, Bangalore,
8. the Executive Members The Mysore Industrial areas Development Board, Rajajinagar, Bangalore.
9. Shri M. Basavarajappa, 23 Serpentine road Kumarapark Bangalore 20.
10. spare.

for Deputy Commissioner,
Bangalore District.

Received By 290613
Applicant On 290613
Copy Prepared By 290613
Copy Compared By 290613
Copy Ready On 290613
Copy Delivered On 290613
C.A.R. No. 290613

"ಭಾರತೀಯ"
ಬೆಂಗಳೂರು ಜಿಲ್ಲಾ
29/6



ಕರ್ನಾಟಕ ಸರ್ಕಾರ

ಸಂಖ್ಯೆ:ಎ.ಎಲ್.ಎನ್(ಎನ್)(ವೈ)ಎಸ್ಆರ್/104/2013-14.

ಜಿಲ್ಲಾಧಿಕಾರಿಗಳ ಕಾರ್ಯಾಲಯ,

ಬೆಂಗಳೂರು ಜಿಲ್ಲೆ,

ಬೆಂಗಳೂರು ದಿನಾಂಕ: 21-02-2014.

-: ಅಧಿಕೃತ ಜ್ಞಾಪನ :-

ವಿಷಯ: ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ದಾಸರಹಳ್ಳಿ ಗ್ರಾಮದ ಸ.ನಂ.17/1ಸಿರಲ್ಲಿ 0-15 ಗುಂಟೆ ವಿಸ್ತೀರ್ಣದ ಜಮೀನನ್ನು ವ್ಯವಸಾಯೇತರ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಕೋರಿ ವ್ಯವಸ್ಥಾಪಕ ನಿರ್ದೇಶಕರು, ಈಸ್ಟರ್ನ್ ಕಮರ್ಷಿಯಲ್ ಇಂಡಸ್ಟ್ರಿಯಲ್ ಎಂಟರ್‌ಪ್ರೈಸಸ್ ಪ್ರೈ.ಲಿ., ನಂ.3, 8ನೇ ಮೈಲಿ, ತುಮಕೂರು ರಸ್ತೆ, ಟಿ.ದಾಸರಹಳ್ಳಿ, ಬೆಂಗಳೂರು-560 057 ಇವರು ಸಲ್ಲಿಸಿರುವ ಅರ್ಜಿ ದಿನಾಂಕ: 30-12-2013.

- ಉಲ್ಲೇಖ:**
- 1] ಸರ್ಕಾರದ ಸುತ್ತೋಲೆ ಸಂಖ್ಯೆ: ಆರ್.ಡಿ:7:ಎಲ್‌ಜಿಪಿ:95 ದಿನಾಂಕ:07-06-1999.
 - 2] ಸರ್ಕಾರದ ಸುತ್ತೋಲೆ ಪತ್ರದ ಸಂಖ್ಯೆ:ಆರ್.ಡಿ:56:ಎಲ್‌ಜಿಪಿ:2008, ದಿನಾಂಕ: 10-9-2008 ಮತ್ತು 24-9-2008.
 - 3] ತಹಶೀಲ್ದಾರ್, ಬೆಂಗಳೂರು ಉತ್ತರ ತಾಲ್ಲೂಕು ರವರ ವರದಿ ಸಂಖ್ಯೆ:ಎಎಲ್‌ಎನ್(ವೈ)ಎಸ್ಆರ್/91/2013-14, ದಿನಾಂಕ: 27-01-2014.
 - 4] ಭೂ ಪರಿವರ್ತನಾ ಶುಲ್ಕ ರೂ.65,340/- ಹಾಗೂ ಪೋಡಿ ಶುಲ್ಕ ರೂ.55/-, ಒಟ್ಟು ರೂ.65,395/- ಗಳನ್ನು ಚಲನ್ ಸಂಖ್ಯೆ: 3, ದಿನಾಂಕ: 21-02-2014ರಂತೆ ಎಸ್.ಬಿ.ಎಂ.ಗೆ ಅರ್ಜಿದಾರರು ಜಮಾ ಮಾಡಿರುತ್ತಾರೆ.
 - 5] ಸಹಾಯಕ ನಿರ್ದೇಶಕರು (ಪಶ್ಚಿಮ), ನಗರ ಯೋಜನಾ ವಿಭಾಗ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ರವರ ಪತ್ರದ ಸಂಖ್ಯೆ: ಬೆಂಅಪ್ರಾ/ನಯೋಸ/CON-1758/6214/2013-14, ದಿನಾಂಕ: 03-02-2014 ಮತ್ತು ವಿಶೇಷ ಭೂಸ್ವಾಧೀನಾಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ರವರ ಪತ್ರ ಸಂಖ್ಯೆ: ಬೆಂಅಪ್ರಾ/ವಿಭೂಸ್ವಾಅ/ಎ6/ಜಿಎಲ್/104/2013-14, ದಿನಾಂಕ: 31-01-2014.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95(2), 95(4) ಮತ್ತು 95(7) ರ ಷರತ್ತುಗಳು ಹಾಗೂ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ನಿಯಮಗಳು 1994ರ ನಿಯಮ 107(1)ರಂತೆ ಎಕರೆ ಒಂದಕ್ಕೆ ರೂ. 1,74,240-00 (ಒಂದು ಲಕ್ಷದ ಎಪ್ಪತ್ತನಾಲ್ಕು ಸಾವಿರದ ಎರಡುನೂರ ನಲವತ್ತು ರೂ. ಮಾತ್ರ) ಗಳಂತೆ ಅರ್ಜಿದಾರರು ಉಲ್ಲೇಖ(4)ರಲ್ಲಿ ನಮೂದಿಸಿರುವಂತೆ ಹಣವನ್ನು ಜಮಾ ಮಾಡಿದ ಮೇರೆಗೆ ಅರ್ಜಿದಾರರಾದ ವ್ಯವಸ್ಥಾಪಕ ನಿರ್ದೇಶಕರು, ಈಸ್ಟರ್ನ್ ಕಮರ್ಷಿಯಲ್ ಇಂಡಸ್ಟ್ರಿಯಲ್ ಎಂಟರ್‌ಪ್ರೈಸಸ್ ಪ್ರೈ.ಲಿ., ನಂ.3, 8ನೇ ಮೈಲಿ, ತುಮಕೂರು ರಸ್ತೆ, ಟಿ.ದಾಸರಹಳ್ಳಿ, ಬೆಂಗಳೂರು-560 057 ರವರ ಅರ್ಜಿಯನ್ನು ಪರಿಗಣಿಸಿ, ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ದಾಸರಹಳ್ಳಿ ಗ್ರಾಮದ ಸ.ನಂ.17/1ಸಿರಲ್ಲಿ 0-15 ಗುಂಟೆ ವಿಸ್ತೀರ್ಣದ ಜಮೀನನ್ನು ವ್ಯವಸಾಯೇತರ ಕೈಗಾರಿಕಾ ಉದ್ದೇಶಕ್ಕಾಗಿ ಬಳಸಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶವನ್ನು ಹೊರಡಿಸಲಾಗಿದೆ.

1. ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಲು ಸಕ್ಷಮ ಪ್ರಾಧಿಕಾರಿಯಿಂದ ಅಂದರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ ಬಿ.ಎಂ.ಆರ್.ಡಿ.ಎ [ಸ್ಥಳೀಯ ಯೋಜನಾ ಪ್ರಾಧಿಕಾರ] ಬಿ.ಎಂ.ಐ.ಸಿ.ಎ.ಪಿ.ಎ/ಮಾಲಿನ್ಯ ನಿಯಂತ್ರಣಾ ಮಂಡಳಿ ರವರಿಂದ ಮಂಜೂರಾತಿಯನ್ನು ಪಡೆಯದ ಹೊರತು ಈ ಆದೇಶವು ಅನುಭವದಾರನಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ.
2. ಈ ಪರಿವರ್ತಿತ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳತಕ್ಕದ್ದು. ಈ ಜಮೀನನ್ನು ಪೂರ್ವಾನುಮತಿ ಇಲ್ಲದೆ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಬಾರದು.
3. ಈ ಜಮೀನಿನಲ್ಲಿ ಉದ್ದೇಶಿಸಿರುವ ಬಡಾವಣೆ ನಕ್ಷೆ ಹಾಗೂ ಪರವಾನಗಿ ಇತ್ಯಾದಿಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ಬಿ.ಎಂ.ಆರ್.ಡಿ.ಎ[ಸ್ಥಳೀಯ ಯೋಜನಾ ಪ್ರಾಧಿಕಾರ] ಬಿ.ಎಂ.ಐ.ಸಿ.ಎ.ಪಿ.ಎ/ಮಾಲಿನ್ಯ ನಿಯಂತ್ರಣಾ ಮಂಡಳಿ ರವರಿಂದ ಅನುಮೋದಿಸಿಕೊಂಡು ಆ ನಂತರ ಅನುಮೋದನೆಗೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನಿನಲ್ಲಿ ಲೇಔಟ್ ಪ್ಲಾನಿಗೆ ಅನುಮೋದನೆ ಪಡೆಯದೆ ಪರಭಾರೆ ಮಾಡಕೂಡದು.

4. ಇತರೆ ಅವಶ್ಯವಾದ ರಸ್ತೆ ಜಾಗ,ರಸ್ತೆ ಮಾರ್ಜಿನ್, ಖಾಲಿ ಜಾಗ ಇತ್ಯಾದಿಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ / ಬಿ.ಎಂ.ಆರ್.ಡಿ.ಎ[ಸ್ಥಳೀಯ ಯೋಜನಾ ಪ್ರಾಧಿಕಾರ] ಬಿ.ಎಂ.ಐ.ಸಿ.ಎ.ಪಿ.ಎ/ಮಾಲಿನ್ಯ ನಿಯಂತ್ರಣಾ ಮಂಡಳಿ ರವರಿಂದ ಅನುಮೋದಿಸಿದ ಬಡಾವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟಪಡಿಸಿದ ನಿಯಮಗಳ ರೀತ್ಯಾ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು.
5. ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮೋದಿತ ನಕ್ಷೆ ಪಡೆಯದೆ ನಿವೇಶನಗಳನ್ನು/ಕಟ್ಟಡಗಳನ್ನು ನೋಂದಾವಣೆ ಮಾಡತಕ್ಕದ್ದಲ್ಲ, ಒಂದು ವೇಳೆ ಭೂ ಪರಿವರ್ತನೆ ಮಂಜೂರು ಮಾಡಿರುವ ಜಮೀನಿಗೆ ಪೂರಾ ವಿಸ್ತೀರ್ಣವನ್ನು ಮಾರಾಟ ಮಾಡಲು ಉದ್ದೇಶಿಸಿದಲ್ಲಿ ಈ ಆದೇಶ ಅಡ್ಡಿ ಬರುವುದಿಲ್ಲ.
6. ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರಿಕ ಸೌಲಭ್ಯಗಳಾದ ವಿದ್ಯುಚ್ಛಕ್ತಿ, ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಇತ್ಯಾದಿಗಳನ್ನು ಆರೋಗ್ಯ ನೈರ್ಮಲೀಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ರೀತ್ಯಾ ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.
7. ಈ ಜಮೀನಿಗೆ ತಾಕು ಫೂಟ್ ಖರಾಬ್ ಜಮೀನಿದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ.67ರಂತೆ ಸರ್ಕಾರದ ಉದ್ದೇಶಕ್ಕೆ ಕಾಯ್ದಿರಿಸತಕ್ಕದ್ದು ಹಾಗೂ ತಹಶೀಲ್ದಾರರವರು ಈ ಬಾಬು ಆರ್.ಟಿ.ಸಿ.ಯಲ್ಲಿ ಸ್ಪಷ್ಟವಾಗಿ ನಮೂದಿಸತಕ್ಕದ್ದು.
8. ಸರ್ಕಾರದ ಆದೇಶ ಸಂಖ್ಯೆ: ಪಿಡಬ್ಲ್ಯುಡಿ: 7556-665 ಆರ್ ಮತ್ತು ಬಿ-6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರದ ನಂ ಪಿ 1:7(11) 67, ದಿನಾಂಕ: 1.1.1966 ರಂತೆ ಸರ್ಕಾರವು ಕಾಲಕಾಲಕ್ಕೆ ನೀಡುವ ಆದೇಶದಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40 ಮೀಟರ್‌ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಸಂಬಂಧಿಸಿದಂತೆ, ರಸ್ತೆಯ ಮಧ್ಯಭಾಗದಿಂದ 25 ಮೀಟರ್‌ಗಳ ಅಂತರವನ್ನು ಕಾದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.
9. ಈ ಭೂ ಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗುವ ಕೈಗಾರಿಕಾ ಘಟಕಗಳು ಹೊರದೂಡುವ ಹೊಗೆ, ಅನಿಲ, ಇತರೆ ಕಲ್ಶಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ಸ್ಥಾಪಿಸುವ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ / ಪರಿಸರ ಇಲಾಖೆಗೆ ಅನುಮತಿ ಹೊಂದಿರತಕ್ಕದ್ದು. ಹಾಗೂ ಸದರಿ ಜಮೀನು ಪೋಡಿ ದುರಸ್ತಿ ಪಡಿಸಿದ ನಂತರ ನಿವೇಶನಗಳನ್ನು ವಿಂಗಡಿಸತಕ್ಕದ್ದು.
10. ಈ ಆದೇಶವು ಸದರಿ ಜಮೀನಿಗೆ ಸಂಬಂಧಪಟ್ಟಂತೆ ಯಾವುದೇ ನ್ಯಾಯಾಲಯದಲ್ಲಿನ ದಾವೆ/ರಿಟ್ ಅರ್ಜಿ/ಮೇಲ್ಮನವಿಯ ತೀರ್ಪಿಗೆ ಒಳಪಟ್ಟಿರುತ್ತದೆ..
11. ಪುಸ್ತಕೀತ ಜಮೀನಿನ ಬಗ್ಗೆ ಯಾವುದೇ ಭೂ ಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗುವುದಿಲ್ಲ..
12. ಪರಿಷ್ಕೃತ ಮಾಸ್ಟರ್ ಪ್ಲಾನ್ 2015ರಲ್ಲಿ ಸೂಕ್ಷ್ಮವಲಯ [Sensitive Zone] ನಲ್ಲಿ ಬರುವ ಪ್ರದೇಶಗಳಿಗೆ ಪೂರ್ವಾನುಮತಿ ಇಲ್ಲದೇ ಉದ್ದೇಶಿತ ಭಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿಯನ್ನು ಕೈಗೊಳ್ಳಬಾರದು.
13. ಉದ್ದೇಶಿತ ಜಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬೇಕಾದಲ್ಲಿ ಪ್ರಾಧಿಕಾರದಿಂದ ರಚಿತವಾದ ಉಪಸಮಿತಿಯ ನಿರ್ಣಯದಂತೆ ನಕ್ಷೆಗಳನ್ನು ಅನುಮೋದಿಸಿಕೊಳ್ಳತಕ್ಕದ್ದು.
14. ಪ್ರಶ್ನಿತ ಜಮೀನು ಸರ್ಕಾರಿ ಜಮೀನು ವ್ಯಾಪ್ತಿಗೆ ಒಳಪಟ್ಟಲ್ಲಿ, ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 136 [3] ರ ಅಡಿ ವಿಚಾರಣೆ ನಡೆಸಿ ಹೊರಡಿಸುವ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.
15. ಸದರಿ ಜಮೀನು ಮಂಜೂರಾದ ಸರ್ಕಾರಿ ಜಮೀನಾಗಿದ್ದಲ್ಲಿ ತಕ್ಷಣವೇ ಪೋಡಿ ಮಾಡಿಸುವ ಷರತ್ತಿಗೆ ಒಳಪಟ್ಟಿರುತ್ತದೆ.
16. ಅರ್ಜಿದಾರರು ಯಾವುದೇ ಸತ್ಯಾಂಶಗಳನ್ನು ಮರೆ ಮಾಚಿ, ಅನಧಿಕೃತ ದಾಖಲೆಗಳ ಮೇಲೆ ಈ ನೋಟೀಸ್ ಪಡೆದಿರುವುದು ಸತ್ಯಪಟ್ಟಲ್ಲಿ ಇನ್ನಾವುದೇ ತಿಳುವಳಿಕೆ ಇಲ್ಲದೆ ಈ ಅಧಿಕೃತ ಜ್ಞಾಪನ ತನ್ಮತಾನೇ ರದ್ದುಗೊಳ್ಳುತ್ತದೆ ಹಾಗೂ ಇದರಿಂದ ಅರ್ಜಿದಾರರಿಗಾಗಲೀ ಅಥವಾ ಅವರ ಉತ್ತರಾಧಿಕಾರಿಗಳಿಗಾಗಲೀ ಆಗುವ ಯಾವುದೇ ಲುಕ್ಕಾನಿಗೆ ಸರ್ಕಾರವಾಗಲೀ ಅಥವಾ ಈ ಪ್ರಾಧಿಕಾರವಾಗಲೀ ಯಾವುದೇ ರೀತಿಯ ಜವಾಬ್ದಾರಾಗಿರುವುದಿಲ್ಲ. ಇದರ ಪೂರ್ಣ ಹೊಣೆಗಾರಿಕೆ ಅರ್ಜಿದಾರರದ್ದೇ ಆಗಿರುತ್ತದೆ.

17. ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಆದೇಶ ಯಾವುದೇ ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂ ಕಂದಾಯ ಕಾಯಿದೆ 1964 ರ ಕಲಂ 96 ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಅಲ್ಲದೇ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿದ ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೆ ಕೆಡವಲು ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂ ಕಂದಾಯ ಬಾಕಿ ಎಂದು ಖಾತೆದಾರರಿಂದ ವಸೂಲಿ ಮಾಡಲಾಗುವುದು.

:: ಷೆಡ್ಯೂಲ್ ವಿವರ ::

ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ದಾಸರಹಳ್ಳಿ ಗ್ರಾಮದ ಸ.ನಂ.17/1ಸಿರಲ್ಲಿ 0-15 ಗುಂಟೆ ವಿಸ್ತೀರ್ಣದ ಜಮೀನನ್ನು ವ್ಯವಸಾಯೇತರ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಜಮೀನಿಗೆ ಚಕ್ಕುಬಂದಿ:-

-: ಚಕ್ಕುಬಂದಿ :-

ಮೂರ್ವಕ್ಕೆ:	ಅರ್ಜಿದಾರರ ಉಳಿಕೆ ಜಮೀನು.
ಪಶ್ಚಿಮಕ್ಕೆ:	ಶ್ರೀ ಸುಧಾಕರರವರ ಜಮೀನು ಮತ್ತು ಸರ್ಕಾರಿ ಹಳ್ಳ.
ಉತ್ತರಕ್ಕೆ:	ಶ್ರೀ ರಂಗತಿಮ್ಮಯ್ಯನವರ ಜಮೀನು.
ದಕ್ಷಿಣಕ್ಕೆ:	ಶ್ರೀ ಚಕ್ಕತಿಮ್ಮಪ್ಪನವರ ಜಮೀನು.

[ಡಾ|| ಜಿ.ಸಿ.ಪ್ರಕಾಶ್]

ಜಿಲ್ಲಾಧಿಕಾರಿಗಳು,

ಬೆಂಗಳೂರು ಜಿಲ್ಲೆ, ಬೆಂಗಳೂರು.

ಪ್ರತಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಿದೆ:-

- 1) ತಹಶೀಲ್ದಾರ್, ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ರವರಿಗೆ ಮೂಲ ಕಡತ ಹಾಗೂ ಚಲನ್ ನೊಂದಿಗೆ ಕಳುಹಿಸುತ್ತಾ ಈ ಆದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ನಂಬರ್ ಭೂ ಪರಿವರ್ತನೆಯಾಗಿದೆ ಎಂದು ಗಣಕೀಕೃತ ಆರ್.ಟಿ.ಸಿ.ಯಲ್ಲಿ ಕೂಡಲೇ ನಮೂದಿಸತಕ್ಕದ್ದು ಮತ್ತು ಈ ಜಮೀನಿಗೆ ಖಾತೆದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂ ಕಂದಾಯವನ್ನು ಕಡಿಮೆಗೊಳಿಸುವುದು.
- 2) ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ಬಿ.ಎಂ.ಆರ್.ಡಿ.ಎ [ಸ್ಥಳೀಯ ಯೋಜನಾ ಪ್ರಾಧಿಕಾರ] ಬಿ.ಎಂ.ಐ.ಸಿ.ಎ.ಪಿ.ಎ. ಬೆಂಗಳೂರು ರವರಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
- 3) ಉಪವಿಭಾಗಾಧಿಕಾರಿಗಳು, ಬೆಂಗಳೂರು ಉತ್ತರ ಉಪ ವಿಭಾಗ, ಬೆಂಗಳೂರು.
- 4) ಉಪ ನಿರ್ದೇಶಕರು, ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ, ಬೆಂಗಳೂರು ಉಪ ವಿಭಾಗ, ಬೆಂಗಳೂರು ಇವರಿಗೆ ಆರ್.ಟಿ.ಸಿ. ಹಾಗೂ ನಕ್ಷೆಯ ಪ್ರತಿಯೊಂದಿಗೆ ಕಳುಹಿಸುತ್ತಾ, ಭೂ ಪರಿವರ್ತನಾ ಪೋಡಿ ಕಾರ್ಯವನ್ನು ಜರೂರಾಗಿ ಪೂರೈಸಲು ಸೂಚಿಸಿದೆ.
- 5) ಉಪ ನೋಂದಣಾಧಿಕಾರಿಗಳು, ಯಶವಂತಪುರ ಹೋಬಳಿ, ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ಇವರಿಗೆ ಮಾಹಿತಿಗಾಗಿ.
- 6) ಅರ್ಜಿದಾರರಾದ ವ್ಯವಸ್ಥಾಪಕ ನಿರ್ದೇಶಕರು, ಈಸ್ಟನ್ ಕಮರ್ಷಿಯಲ್ ಇಂಡಸ್ಟ್ರಿಯಲ್ ಎಂಟರ್‌ಪ್ರೈಸಸ್ ಪ್ರೈ.ಲಿ., ನಂ.3, 8ನೇ ಮೈಲಿ, ತುಮಕೂರು ರಸ್ತೆ, ಟಿ.ದಾಸರಹಳ್ಳಿ, ಬೆಂಗಳೂರು-560 057 ರವರಿಗೆ ಧೃಢೀಕೃತ ಅಂಚೆ ಮೂಲಕ.
- 7) ಹೆಚ್ಚಿನ ಪ್ರತಿ.

ಜಿಲ್ಲಾಧಿಕಾರಿಗಳು

ಬೆಂಗಳೂರು ಜಿಲ್ಲೆ, ಬೆಂಗಳೂರು.

[Signature]

S. Arjunan
24/12/14